



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಮಂಗಳವಾರ, ೨೩, ನವೆಂಬರ್, ೨೦೨೧ (ಮಾರ್ಗಶಿರ, ೦೨, ಶಕವರ್ಷ, ೧೯೪೩) BENGALURU, TUESDAY, 23, NOVEMBER, 2021 (MARGASHIRA , 02, SHAKAVARSHA, 1943)	ನಂ. ೮೮೩ No. 883
-----------------------	---	--------------------

ಕರ್ನಾಟಕ ಸರ್ಕಾರ ಅಧಿಸೂಚನೆ

ಸಂಖ್ಯೆ:ನಅಇ 74 ಎಂಎಲ್ಆರ್ 2021(3), ಬೆಂಗಳೂರು, ದಿನಾಂಕ 23/11/2021.

ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ-11 ರನ್ವಯ (Karnataka Act 22 of 1964) ಹಾಗೂ ಅಧಿಸೂಚನೆ ಸಂಖ್ಯೆ: ಸಂವ್ಯಶಾಇ 13 ಶಾಸನ 2012, ಬೆಂಗಳೂರು, ದಿನಾಂಕ:30.08.2012 ರನ್ವಯ (Karnataka Act No. 32 of 2012) ಹಾಗೂ ಮಾರ್ಗಸೂಚಿ ಸಂಖ್ಯೆ:ನಅಇ 240 ಎಂಎಲ್ಆರ್ 2013 ದಿನಾಂಕ:18.12.2013 ಮತ್ತು ತಿದ್ದುಪಡಿ ಆದೇಶ ಸಂಖ್ಯೆ:ನಅಇ 21 ಎಂಎಲ್ಆರ್ 2016 ದಿನಾಂಕ:09.02.2016ರಲ್ಲಿ ಸ್ಪಷ್ಟಪಡಿಸಿರುವಂತೆ, ಸರ್ಕಾರವು ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2011ರ ಜನಗಣತಿಯನ್ನಾಧರಿಸಿ **ರಾಯಚೂರು ಜಿಲ್ಲೆಯ ಕವಿತಾಳ ಪಟ್ಟಣ ಪಂಚಾಯಿತಿಗೆ** ವಾರ್ಡುಗಳ ಮೀಸಲಾತಿ ನಿಗದಿಪಡಿಸಿ ಕರಡು ಅಧಿಸೂಚನೆಯನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾಗ-III, ದಿನಾಂಕ:28.04.2021 ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಸಲ್ಲಿಸಲು ಆಹ್ವಾನಿಸಲಾಗಿತ್ತು.

ಸದರಿ ರಾಜ್ಯ ಪತ್ರವನ್ನು ಪ್ರಕಟಿಸಿದ ದಿನಾಂಕದಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಸ್ವೀಕೃತವಾದ ಸಲಹೆ/ಆಕ್ಷೇಪಣೆಗಳನ್ನು ಪರಿಗಣಿಸಲಾಗಿದೆ.

ಕರ್ನಾಟಕ ಪುರಸಭೆ ಕಾಯ್ದೆ 1964 ರ ಕಲಂ-11ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು **ರಾಯಚೂರು ಜಿಲ್ಲೆಯ ಕವಿತಾಳ ಪಟ್ಟಣ ಪಂಚಾಯಿತಿಗೆ** ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. **ಕವಿತಾಳ ಪಟ್ಟಣ ಪಂಚಾಯಿತಿ ವಾರ್ಡುಗಳ ಸಂಖ್ಯೆ: 16 (ಹದಿನಾರು)**
2. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.

3. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ/ ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಅನುಬಂಧದ ಕಲಂ 3 ರಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ

(ಕೆ.ಎಲ್. ಪ್ರಸಾದ್)
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ಅಧಿಸೂಚನೆ ಸಂಖ್ಯೆ:ನಅಇ 74 ಎಂಎಲ್ಆರ್ 2021(3), ದಿನಾಂಕ 23/11/2021ರ ಅನುಬಂಧ

ಕವಿತಾಳ ಪಟ್ಟಣ ಪಂಚಾಯಿತಿ

ಕ್ರಮ ಸಂಖ್ಯೆ	ವಾರ್ಡ್ ಸಂಖ್ಯೆ	ನಿಗದಿಪಡಿಸಲಾದ ಮೀಸಲಾತಿ
(1)	(2)	(3)
1	1	ಸಾಮಾನ್ಯ
2	2	ಹಿಂದುಳಿದ ವರ್ಗ -ಎ (ಮಹಿಳೆ)
3	3	ಹಿಂದುಳಿದ ವರ್ಗ - ಬಿ
4	4	ಪರಿಶಿಷ್ಟ ಜಾತಿ
5	5	ಹಿಂದುಳಿದ ವರ್ಗ -ಎ
6	6	ಸಾಮಾನ್ಯ (ಮಹಿಳೆ)
7	7	ಪರಿಶಿಷ್ಟ ಜಾತಿ (ಮಹಿಳೆ)
8	8	ಸಾಮಾನ್ಯ (ಮಹಿಳೆ)
9	9	ಪರಿಶಿಷ್ಟ ಜಾತಿ (ಮಹಿಳೆ)
10	10	ಸಾಮಾನ್ಯ
11	11	ಪರಿಶಿಷ್ಟ ಪಂಗಡ
12	12	ಸಾಮಾನ್ಯ
13	13	ಸಾಮಾನ್ಯ
14	14	ಸಾಮಾನ್ಯ (ಮಹಿಳೆ)
15	15	ಪರಿಶಿಷ್ಟ ಜಾತಿ
16	16	ಸಾಮಾನ್ಯ (ಮಹಿಳೆ)

(ಕೆ.ಎಲ್. ಪ್ರಸಾದ್)
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ.